



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಸೋಮವಾರ , ೦೧, ಜುಲೈ, ೨೦೨೪(ಆಷಾಢ, ೧೦ ಶಕವರ್ಷ, ೧೯೪೬) BENGALURU, MONDAY, 01, JULY, 2024 (ASHADHA, 10, SHAKAVARSHA, 1946)	ಸಂ. ೩೧೬ No. 316
-----------------------	--	--------------------

ಕರ್ನಾಟಕ ಸರ್ಕಾರ

ಸಂ:ಟಿಡಿ 45 ಟಿಡಿಬಿ 2019

ಕರ್ನಾಟಕ ಸರ್ಕಾರದ ಸಚಿವಾಲಯ,
ಬಹುಮಹಡಿಗಳ ಕಟ್ಟಡ,
ಬೆಂಗಳೂರು, ದಿನಾಂಕ: 01.07.2024.

ವಿಚಾರಣಾ ನೋಟಿಸ್

ಸರ್ಕಾರದ ಅಧಿಸೂಚನೆ ಸಂಖ್ಯೆ: ಟಿಡಿ 45 ಟಿಡಿಬಿ 2019, ದಿನಾಂಕ:21.02.2024 ರಲ್ಲಿ ಕರ್ನಾಟಕ ಹಾಗೂ ಆಂಧ್ರ ಪ್ರದೇಶ ರಾಜ್ಯಗಳ ನಡುವಿನ 9ನೇ ಪೂರಕ ಅಂತರ ರಾಜ್ಯ ಸಾರಿಗೆ ಒಪ್ಪಂದ ಮಾಡಿಕೊಳ್ಳುವ ಕುರಿತು ಕರಡು ಅಧಿಸೂಚನೆಯನ್ನು ಹೊರಡಿಸಿ ಇದನ್ನು ದಿನಾಂಕ:22.02.2024 ರ ಕರ್ನಾಟಕ ರಾಜ್ಯ ವಿಶೇಷ ರಾಜ್ಯ ಪತ್ರಿಕೆಯಲ್ಲಿ ಪ್ರಕಟಿಸಿ, ಬಾದಿತರಾದವರಿಂದ ಆಕ್ಷೇಪಣೆ / ಸಲಹೆಗಳನ್ನು ಆಹ್ವಾನಿಸಲಾಗಿತ್ತು. ಈ ಸಂಬಂಧ ಸ್ವೀಕೃತವಾಗಿರುವ ಆಕ್ಷೇಪಣೆ / ಸಲಹೆಗಳನ್ನು ದಿನಾಂಕ:20.07.2024 ರಂದು ಪೂರ್ವಾಹ್ನ 11.00 ಗಂಟೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಕೇಂದ್ರ ಕಛೇರಿಯ ಸಮ್ಮೇಳನ ಸಭಾಂಗಣ, ಕೆ.ಹೆಚ್. ರಸ್ತೆ, ಶಾಂತಿನಗರ, ಬೆಂಗಳೂರು-27 ಇಲ್ಲಿ ಶ್ರೀ ರಾಮಲಿಂಗಾರಡ್ಡಿ, ಮಾನ್ಯ ಸಾರಿಗೆ ಮತ್ತು ಮುಜಾರಯಿ ಸಚಿವರು ಆಲಿಸಲಿದ್ದಾರೆ. ಆದ್ದರಿಂದ ಸಂಬಂಧಪಟ್ಟವರು ಅಂದು ನಡೆಯಲಿರುವ ವಿಚಾರಣೆಗೆ ಹಾಜರಾಗುವಂತೆ ಈ ಮೂಲಕ ತಿಳಿಯಪಡಿಸಲಾಗಿದೆ.

(ಪುಷ್ಪ ವಿ ಎಸ್)
ಸರ್ಕಾರದ ಅಧೀನ ಕಾರ್ಯದರ್ಶಿ,
ಸಾರಿಗೆ ಇಲಾಖೆ.

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು